



**ಕರ್ನಾಟಕ ಮಾಹಿತಿ ಹಕ್ಕು ಅಧಿನಿಯಮ 2005**  
**ನಿಯಮ 4 (1)ಬಿ ಪ್ರಕಾರ**  
**ದಿನಾಂಕ 31-12-2017ಕ್ಕೆ ಪ್ರಕಟಿಸಿದ ಮಾಹಿತಿ**

**ಸಾರ್ವಜನಿಕ ಮಾಹಿತಿ ಅಧಿಕಾರಿ,**  
**ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ,**  
**ಭಾಲ್ಕಿ, ಬೀದರ ಜಿಲ್ಲೆ-585328.**

ಕರ್ನಾಟಕ ಮಾಹಿತಿ ಹಕ್ಕು ಅಧಿ ನಿಯಮ 2005,

ಅಧ್ಯಾಯ 2, ನಿಯಮ 4(1) ಬಿ ಪ್ರಕಾರ ಪ್ರಕಟಿಸಿರುವ ಮಾಹಿತಿ

1) 4(1) (ಬಿ) 1. ಅದರ ರಚನೆ, ಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳು:-

**ಸಂಘಟನೆ : -**

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಈ ಕಛೇರಿಯ ಮುಖ್ಯಸ್ಥರಾಗಿರುತ್ತಾರೆ ಮತ್ತು ಈ ಕೆಳಕಂಡ ಅಧಿಕಾರಿಗಳು ಇವರ ಅಧೀನದಲ್ಲಿ ಕಾರ್ಯನಿರ್ವಹಿಸಿರುತ್ತಾರೆ.

- 1) ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ : 1 (ಖಾಲಿ)(ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಯಲಹಂಕ ಇವರು ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.)
- 2) ಹಿರಿಯ ಮೋಟಾರು ವಾಹನ ನಿರೀಕ್ಷಕರು : 1 (ಖಾಲಿ)
- 3) ಮೋಟಾರು ವಾಹನ ನಿರೀಕ್ಷಕರು : 2 (1 ಖಾಲಿ)
- 4) ಅಧೀಕ್ಷಕರು : 1
- 5) ಪ್ರಥಮ ದರ್ಜೆ ಸಹಾಯಕರು : 3 (2 ಖಾಲಿ)
- 6) ದ್ವಿತೀಯ ದರ್ಜೆ ಸಹಾಯಕರು : 4 (3 ಖಾಲಿ)
- 7) ವಾಹನ ಚಾಲಕರು : 1
- 8) ಬೆರಳಚ್ಚುಗಾರರು : 1
- 9) ಖಜಾನೆ ರಕ್ಷಕ : 2 ಖಾಲಿ
- 10) ಗ್ರೂಪ್ "ಡಿ" : 1 ಖಾಲಿ

ಈ ಕಛೇರಿಯಲ್ಲಿ ಮುಖ್ಯವಾಗಿ ಸಾರಿಗೆ ಮತ್ತು ಸಾರಿಗೆತರ ವಾಹನಗಳ ತೆರಿಗೆ ವಸೂಲಾತಿ ಮತ್ತು ವಾಹನಗಳ ಉಪಯೋಗದ ನಿಯಂತ್ರಣದ ಬಗ್ಗೆ ಈ ಕೆಳಕಂಡ ಕಾಯ್ದೆ ನಿಯಮದ ಅಡಿಯಲ್ಲಿ ಕಾರ್ಯನಿರ್ವಹಿಸಲಾಗುತ್ತದೆ.

1.ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988

2.ಕೇಂದ್ರ ಮೋಟಾರು ವಾಹನ ಕಾಯ್ದೆ ನಿಯಮಗಳು 1989

3.ಕರ್ನಾಟಕ ಮೋಟಾರು ವಾಹನ ನಿಯಮಗಳು 1989

4.ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957 ಮತ್ತು  
ಸಂಬಂಧಿಸಿದ ತಿದ್ದುಪಡಿಗಳು.

5. ಸಕಾಲದಡಿಯಲ್ಲಿ ನೀಡಿದ ಅವಧಿಯಂತೆ ಕಾರ್ಯ ನಿರ್ವಹಿಸುವುದು.

## ಪ್ರಮುಖ ಕಾರ್ಯಗಳು

- 1) ವಾಹನಗಳ ನೋಂದಣಿ
- 2) ಚಾಲನಾ ಹಾಗೂ ನಿರ್ವಾಹಕ ಅನುಜ್ಞಾ ಪತ್ರಗಳನ್ನು ನೀಡುವಿಕೆ ಮತ್ತು ಚಾಲನ ತರಬೇತಿ ಶಾಲೆಗಳಿಗೆ ಪರವಾನಿಗೆ ನೀಡುವುದು.
- 3) ಸರಕು ಸಾಗಣೆ ಹಾಗೂ ಪ್ರಯಾಣಿಕ ವಾಹನಗಳಿಗೆ ರಹದಾರಿಗಳನ್ನು ನೀಡುವಿಕೆ ಮತ್ತು  
Carriage by Road Act 2007 & Rules 2011 ನೀಡುವಿಕೆ.
- 4) ಮೋಟಾರು ವಾಹನಗಳ ತೆರಿಗೆ ಸಂಗ್ರಹಣೆ.
- 5) ಮೋಟಾರು ವಾಹನ ನಿಯಮಗಳ ಪ್ರವರ್ತನೆ.
- 6) ರಸ್ತೆ ಸುರಕ್ಷತಾ ಕ್ರಮಗಳು ಅಪಘಾತ ವಾಹನಗಳ ಪರಿಶೀಲನೆ.
- 7) ವಾಹನಗಳಿಂದಾಗುವ ವಾಯು ಮಾಲಿನ್ಯ ನಿಯಂತ್ರಣದ ಬಗ್ಗೆ ಪ್ರವರ್ತನೆ.
- 8) ಹೆಚ್ಚಿನ ರಾಜಸ್ವವನ್ನು ಸಂಗ್ರಹಿಸುವುದು.

## 2 . 4(1) (ಬಿ) 2. ಅದರ ಅಧಿಕಾರಿಗಳ ಮತ್ತು ನೌಕರರ ಅಧಿಕಾರಿಗಳನ್ನು ಮತ್ತು ಕರ್ತವ್ಯಗಳು

1. ಕಛೇರಿ ವಿಳಾಸ:- ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಕಾರ್ಯದರ್ಶಿ, ಸಹಾಯಕ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಮತ್ತು ಸಾರ್ವಜನಿಕರ ಮಾಹಿತಿ ಅಧಿಕಾರಿಗಳ ಕಛೇರಿ, ಭಾಲ್ಕಿ, ತಾ:: ಭಾಲ್ಕಿ, ಜಿ:: ಬೀದರ.
2. ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ:- ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಗ್ರೂಪ್-ಬಿ ಶ್ರೇಣಿಯರಾಗಿದ್ದು, ಈ ಕಛೇರಿಯ ಕಾರ್ಯಗಳಾದ ಸಾರಿಗೆ/ಸಾರಿಗೆತರ ನೋಂದಣಿ ಮತ್ತು ಕಲಿಕಾ ಹಾಗೂ ಚಾಲನಾ ಅನುಜ್ಞಾ ಪತ್ರಗಳ ನೀಡಿಕೆ, ಖಜಾನೆ ವಿಭಾಗ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು.
3. ಹಿರಿಯ/ ಮೋಟಾರು ವಾಹನ ನಿರೀಕ್ಷಕರು: ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳನುಸಾರ ಸಾರಿಗೆ ವಾಹನಗಳ ನೋಂದಣಿ ನವೀಕರಣ ಹಾಗೂ ಅರ್ಹತಾ ಪತ್ರನವೀಕರಣಕ್ಕೆ ಸಂಬಂಧಿಸಿದಂತೆ ವಾಹನವನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡುವುದು ಮತ್ತು ಅಭ್ಯರ್ಥಿಗಳನ್ನು ಪರೀಕ್ಷಿಸಿ ನಿರ್ವಾಹಕ, ಕಲಿಕಾ ಹಾಗೂ ಚಾಲನಾ ಅನುಜ್ಞಾ ಪ್ರಮಾಣ ಪತ್ರಗಳ ಪರೀಕ್ಷೆಗೆ ಒಳಪಡಿಸುವುದು, ವಾಹನಗಳ ಪ್ರವರ್ತನ ತಪಾಸಣೆ, ಅಪಘಾತ ವಾಹನಗಳ ವೀಕ್ಷಣೆ, ಬಾಕಿ ತೆರಿಗೆ ವಸೂಲಿ ಸೇರಿದಂತೆ ಇನ್ನಾವುದೇ ಮೇಲಾಧಿಕಾರಿಗಳ ಆದೇಶದಂತೆ ಕಾರ್ಯ ನಿರ್ವಹಿಸುವುದು. ಜಿಲ್ಲಾಡಳಿತದಿಂದ ನೀಡಿವ ಅಧಿಗ್ರಹಣ ಅದೇಶಗಳನ್ನು ಜಾರಿ ಮಾಡುವುದು, ತಾಲೂಕು ಕೇಂದ್ರಗಳಲ್ಲಿ ಮಾಸಿಕ ಮುಕ್ಯಾಂ ಮಾಡಿ ಸಾರ್ವಜನಿಕರ ಬೇಡಿಕೆಗಳನ್ನು ಪೂರೈಸುವುದು.

4. **ಕಛೇರಿ ಅಧೀಕ್ಷಕರು1 :-** ಸಿಬ್ಬಂದಿ ಕಡತಗಳ ನಿರ್ವಹಣೆ, ಕಛೇರಿಯ ಸಾರಿಗೆ ವಿಭಾಗ, ಆಡಿಟ್, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಆಮದು ಹಾಗೂ ರವಾನೆ ಮೇಲ್ವಿಚಾರಣೆ, ಅನುಪಯುಕ್ತ ಮತ್ತು ತೆರಿಗೆ ಮರುಪಾವತಿ, ಡಿಎಸ್‌ಎ ವಿಭಾಗ, ಖಜಾನೆ ವಿಭಾಗ, ಕಛೇರಿಯ ಸಾರಿಗೆತರ ವಿಭಾಗ ಹಾಗೂ ಕಲಿಕೆ/ಖಾಯಂ ಚಾಲನಾಪತ್ರಗಳ ವಿಭಾಗ - ಇದಕ್ಕೆ ಸಂಬಂಧಪಟ್ಟ ಸ್ಕಾರ್ಟ್ ಕಾರ್ಡ್ ನೀಡುವಿಕೆಯ ಉಸ್ತುವರಿ, ಸಾರ್ವಜನಿಕರು ಸಲ್ಲಿಸುವ ವಿವಿಧ ಕಛೇರಿ ಕೆಲಸಗಳ ಅರ್ಜಿಗಳನ್ನು ಪರಿಶೀಲಿಸಿ ಸ್ವೀಕರಿಸುವುದು, ಕಛೇರಿಯ ಸಿಬ್ಬಂದಿಗಳ ಕೆಲಸ ಕಾರ್ಯಗಳ ಮೇಲ್ವಿಚಾರಣೆ ಮತ್ತು ಮೇಜು ತಪಾಸಣೆ ಹಾಗೂ ಮೇಲಾಧಿಕಾರಿಗಳು ನೀಡಿದ ಆದೇಶ ಪಾಲಿಸುವುದು.
5. **ಪ್ರಥಮ / ದ್ವಿತೀಯದರ್ಜೆ ಸಹಾಯಕರುಗಳು:-** ಕಛೇರಿಯ ಅಧೀಕ್ಷಕರು / ಮೇಲಾಧಿಕಾರಿಗಳು ಸ್ವೀಕರಿಸಿದ ಅರ್ಜಿಗಳನ್ನು ಕಡತದೊಂದಿಗೆ ಪರಿಶೀಲಿಸಿ ಅಧಿಕಾರಿಗಳ ಆದೇಶಕ್ಕಾಗಿ ಅಧೀಕ್ಷಕರ ಮುಖಾಂತರ ಸಲ್ಲಿಸುವುದು. ಕಡತದಲ್ಲಿ ಮೇಲಾಧಿಕಾರಿಗಳು ನೀಡಿದ ಆದೇಶವನ್ನು ಕೂಡಲೇ ಪಾಲಿಸಿ ಸಾರ್ವಜನಿಕರ ಕಛೇರಿ ಕೆಲಸ ಕಾರ್ಯಗಳನ್ನು ನಿರ್ವಹಿಸುವುದು.
6. **ಬೆರಳಚ್ಚುಗಾರರು:-** ಈ ಕಛೇರಿಗೆ ಒಬ್ಬರು ಬೆರಳಚ್ಚುಗಾರರ ಹುದ್ದೆ ಮಂಜೂರಾಗಿ, ಮತ್ತು ಈ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸದರಿಯವರು ಕಛೇರಿಯಿಂದ ಹೊರಡಿಸಲಾದ ಎಲ್ಲಾ ಪತ್ರಗಳನ್ನು ಬೆರಳಚ್ಚು ಮಾಡುವುದು, ಹಾಗೂ ಮೇಲಾಧಿಕಾರಿಗಳು ಸೂಚಿಸಿದ ಇತರೆ ಕೆಲಸಗಳನ್ನು ನಿರ್ವಹಿಸುವುದು.
7. **ವಾಹನ ಚಾಲಕರುಗಳು:-** ಈ ಕಛೇರಿಗೆ ಒಬ್ಬ ವಾಹನ ಚಾಲಕರ ಹುದ್ದೆ ಮಂಜೂರಾಗಿದ್ದು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ.
8. **ಡಿ-ಗ್ರೂಪ್ ನೌಕರರು(ಜವಾನರು):-** ಕಛೇರಿಯ ವಿವಿಧ ವಿಭಾಗಗಳಲ್ಲಿ ಕಡತಗಳ ಚಾಲನಾ ನಿರ್ವಹಣೆ, ಖಜಾನೆಗೆ ಸಿಬ್ಬಂದಿಯೊಂದಿಗೆ ತೆರಳುವ ಮತ್ತು ಸ್ಥಳೀಯ ಟಿಪಾಲನ್ನು ವಿತರಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶದ ಮೇರೆಗೆ ಕೆಲಸ ನಿರ್ವಹಿಸುವುದು.

**3.4(1) (ಬಿ) 3. ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳು ಸೇರಿದಂತೆ ತೀರ್ಮಾನ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯ ವಿಧಾನಗಳು.**

ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ಕಛೇರಿಗೆ ಸಲ್ಲಿಸುವ ಅರ್ಜಿಗಳನ್ನು ನಿಯಮಾನುಸಾರ ಕಛೇರಿಯಲ್ಲಿನ ಅಧೀಕ್ಷಕರುಗಳು ಪರಿಶೀಲಿಸಿ ಸ್ವೀಕರಿಸುತ್ತಾರೆ. ತದನಂತರ ಕಛೇರಿಯ ಸ್ವೀಕೃತಿ ವಿಭಾಗದ ಮುಖಾಂತರ ಆಯಾ ವಿಭಾಗಗಳನ್ನು ನಿರ್ವಹಿಸುವ ವಿಷಯ ನಿರ್ವಾಹಕರು ತಮಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಕಡತದಲ್ಲಿ ಪರಿಶೀಲಿಸಿ, ಟಿಪ್ಪಣಿಯೊಂದಿಗೆ ವಿಷಯವನ್ನು ಮಂಡಿಸುತ್ತಾರೆ. ನಂತರ ಅದನ್ನು ಸಂಬಂಧಿಸಿದ ಅಧೀಕ್ಷಕರು ಪರಿಶೀಲಿಸಿ ತಮ್ಮ ಟಿಪ್ಪಣಿಯಲ್ಲಿ ಅವರ ಅಭಿಪ್ರಾಯದೊಂದಿಗೆ ಅಂತಿಮವಾಗಿ ಕಛೇರಿ ಮುಖ್ಯಸ್ಥರಿಗೆ ಸಲ್ಲಿಸಿ ಸದರಿ ವಿಷಯದ ಕಡತಕ್ಕೆ ಕಛೇರಿ ಮುಖ್ಯಸ್ಥರು ತಮ್ಮ ತೀರ್ಮಾನದ ಆದೇಶವನ್ನು ನೀಡುತ್ತಾರೆ. ಸದರಿಯವರು ನೀಡಿದ ಆದೇಶವನ್ನು ಅಂತಿಮವಾಗಿ ವಿಷಯ ನಿರ್ವಾಹಕರು ಮತ್ತು ಅಧೀಕ್ಷಕರುಗಳು ಪಾಲಿಸುತ್ತಾರೆ.

ಕೆಲವೊಂದು ವಿಷಯಗಳಿಗೆ ಸಂಬಂಧಿಸಿದ ಕೆಲಸಗಳಿಗೆ ಕಛೇರಿಯ ತಾಂತ್ರಿಕ ಸಿಬ್ಬಂದಿಗಳಾದ ಹಿರಿಯ/ಮೋಟಾರು ವಾಹನ ನಿರೀಕ್ಷಕರುಗಳ ಪರಿಶೀಲನೆ ಅವಶ್ಯಕವಾಗಿದ್ದು ಅಂತಹ ಅರ್ಜಿಗಳನ್ನು ಕಛೇರಿ ಅಧೀಕ್ಷಕರು ಸ್ವೀಕರಿಸಿದ ನಂತರ ಕಾರ್ಯನಿರ್ವಹಕ ಸಿಬ್ಬಂದಿಯವರು ವಾಹನವನ್ನು/ ಅಭ್ಯರ್ಥಿಗಳನ್ನು ಭೌತಿಕವಾಗಿ/ತಾಂತ್ರಿಕವಾಗಿ ಪರಿಶೀಲಿಸಿ ಕಛೇರಿ ಮುಖ್ಯಸ್ಥರಿಗೆ ಶಿಫಾರಸ್ಸು ಮಾಡುತ್ತಾರೆ. ಅಂತಿಮವಾಗಿ ಕಛೇರಿ ಮುಖ್ಯಸ್ಥರು ನಿಯಮಾನುಸಾರವಾಗಿ ಪರಿಶೀಲಿಸಿ, ತೀರ್ಮಾನ ತೆಗೆದುಕೊಂಡು ಕಡತಗಳಲ್ಲಿ ಆದೇಶ ನೀಡುತ್ತಾರೆ. ಸದರಿಯವರ ಆದೇಶವನ್ನು ವಿಷಯ ನಿರ್ವಾಹಕರು ಹಾಗೂ ಅಧೀಕ್ಷಕರುಗಳು ಅಂತಿಮವಾಗಿ ಪಾಲಿಸುತ್ತಾರೆ.

**4. 4(1) (ಬಿ) 4. ಅದರ ಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವ ಸೂತ್ರಗಳು:**

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಅವರ ಅಧೀನದಲ್ಲಿ ಬರುವ ಸಿಬ್ಬಂದಿಯವರು ಈ ಕೆಳಕಂಡ ಕಾಯ್ದೆ ಮತ್ತು ನಿಯಮದಡಿಯಲ್ಲಿ ಕರ್ತವ್ಯ ನಿರ್ವಹಿಸಲಾಗುತ್ತದೆ.

- 1) ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988
- 2) ಕೇಂದ್ರ ಮೋಟಾರು ವಾಹನಗಳ ಕಾಯ್ದೆ ನಿಯಮಗಳು 1989
- 3) ಕರ್ನಾಟಕ ಮೋಟಾರು ವಾಹನ ನಿಯಮಗಳು 1989
- 4) ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957

ಮತ್ತು ಸಂಬಂಧಿಸಿದ ತಿದ್ದುಪಡಿಗಳು.

**5. 4(1) (ಬಿ) 5. ಅದರ ಕಾರ್ಯಗಳನ್ನು ನೆರವೇರಿಸುವುದಕ್ಕಾಗಿ ಅದು ಹೊಂದಿರುವ ಅಥವಾ ಅದರ**

ನಿಯಂತ್ರಣದಲ್ಲಿರುವ ಅಥವಾ ಅದರ ಉದ್ಯೋಗಿಗಳು ಬಳಸುವ ನಿಯಮಗಳು,

ಉಪ ನಿಯಮಗಳು, ಅನುಸೂಚಿಗಳು, ಕೈಪಿಡಿಗಳು ಮತ್ತು ದಾಖಲೆಗಳು: -

- 1) ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988
- 2) ಕೇಂದ್ರ ಮೋಟಾರು ವಾಹನಗಳ ಕಾಯ್ದೆ ನಿಯಮಗಳು 1989
- 3) ಕರ್ನಾಟಕ ಮೋಟಾರು ವಾಹನ ನಿಯಮಗಳು 1989
- 4) ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957

ಮತ್ತು ಸಂಬಂಧಿಸಿದ ತಿದ್ದುಪಡಿಗಳು.

5) 'ಸಕಾಲ'ದಡಿಯಲ್ಲಿ ನೀಡಿದ 25 ಸೇವೆಗಳಂತೆ.

**6. 4(1) (ಬಿ) 6.ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ದಸ್ತಾವೇಜುಗಳ ಪವರ್ಗಳ**

**ವಿವರ ಪಟ್ಟಿ.**

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು - ತಮ್ಮ ಅಧಿನದ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ ಈ ಕೆಳಕಂಡ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತಾರೆ.

1. ಮೋಟಾರು ವಾಹನಗಳ ತೆರಿಗೆ ಸಂಗ್ರಹಣೆ.
2. ಸಾರಿಗೆ ಮತ್ತು ಸಾರಿಗೆತರ ವಾಹನಗಳ ನೋಂದಣಿ ಮತ್ತು ನೋಂದಣಿಗೆ ಸಂಬಂಧಪಟ್ಟ ಇತರ ಕೆಲಸಗಳು, Smart Card ನೀಡುವುದು ಮತ್ತು ನೋಂದಣಿ ರದ್ದುಪಡಿಸುವಿಕೆ.
3. ಕಲಿಕಾ/ಖಾಯಂ ಚಾಲನಾ ಹಾಗೂ ನಿರ್ವಾಹಕ ಅನುಜ್ಞಾ ಪತ್ರಗಳನ್ನು ನೀಡುವಿಕೆ, ನವೀಕರಣ, ನಕಲು ಮತ್ತು Smart Card ನೀಡುವುದು ಮತ್ತು ಚಾಲನಾ ಹಾಗೂ ನಿರ್ವಾಹಕ ಅನುಜ್ಞಾ ಪತ್ರ ರದ್ದುಪಡಿಸುವಿಕೆ.
4. ಸರಕು ಸಾಗಣೆ ಹಾಗೂ ಪ್ರಯಾಣಿಕ ವಾಹನಗಳಿಗೆ ರಹದಾರಿಗಳನ್ನು ನೀಡುವಿಕೆ.
5. ಮೋಟಾರು ವಾಹನ ನಿಯಮಗಳ ಪ್ರವರ್ತನೆ.
6. ರಸ್ತೆ ಸುರಕ್ಷತಾ ಕ್ರಮಗಳು
7. ವಾಹನಗಳಿಂದುಟಾಗುವ ವಾಯು ಮಾಲಿನ್ಯ ನಿಯಂತ್ರಣದ ಬಗ್ಗೆ ಪ್ರವರ್ತನೆ.
8. ಹೆಚ್ಚಿನ ರಾಜಸ್ವವನ್ನು ಸಂಗ್ರಹಿಸುವುದು.

ಈ ಕಛೇರಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮುಖ್ಯಸ್ಥರಾಗಿ ಆಡಳಿತದ ಸಂಪೂರ್ಣ ಜವಾಬ್ದಾರಿ ಹೊಂದಿರುತ್ತಾರೆ.

7. 4(ಬಿ) 7. ಅದರ ಕಾರ್ಯ ನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅದರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂತಹ ಯಾವುದೇ ವ್ಯವಸ್ಥೆಯ ವಿವರಗಳು: -

8.4(1)(ಬಿ)8. ಮಂಡಳಿಗಳು, ಪರಿಷತ್ತುಗಳು, ಸಮಿತಿಗಳು ಅಥವಾ ಇತರ ನಿಯಮಗಳು ಮತ್ತು ಅದರ ಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ, ಪರಿಷತ್ತುಗಳ ಸಮಿತಿಗಳ ಮತ್ತು ಇತರ ನಿಯತ ಕಾಲಿಕ ಸಭೆಗಳು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ ಎಂಬುದರ ವಿವರ ಪಟ್ಟಿಕೆ:

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 68(1) ರ ಅಡಿಯಲ್ಲಿ ಸಾರಿಗೆ ವಾಹನಗಳ ರಹದಾರಿ ನೀಡುವ ಅಧಿಕಾರ ಹೊಂದಿರುತ್ತಾರೆ.

1. ಅಧ್ಯಕ್ಷರು: ಜಿಲ್ಲಾಧಿಕಾರಿಗಳು.
2. ಸದಸ್ಯರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು.
3. ಕಾರ್ಯದರ್ಶಿ: ಸಹಾಯಕ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು.

9. 4(1) (ಬಿ) 9. ರ ಅಧಿಕಾರಿಗಳ ಮತ್ತು ನೌಕರರ ನಿರ್ದೇಶಿಕೆ:-

ಕ್ರ.ಸಂ	ಹೆಸರು ಮತ್ತು ಹುದ್ದೆ ಶ್ರೀಯುತ/ಶ್ರೀಮತಿ	ಕಛೇರಿ ಕೆಲಸ ಹಂಚಿಕೆಯ ವಿವರಗಳು
1	ಶ್ರೀ ಕೆ.ಟಿ. ವಿಶ್ವನಾಥ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ (ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಯಲಹಂಕ ಇವರು ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ)	ಮೋಟಾರು ವಾಹನಗಳ ಕಾಯ್ದೆ 1988, ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989 ಮತ್ತು ಕರ್ನಾಟಕ ಮೋಟಾರು ವಾಹನಗಳ ತೆರಿಗೆಯ ಅಧಿನಿಯಮಗಳು 1957ರ ಅಡಿಯಲ್ಲಿ ನೀಡಿದ ಕರ್ತವ್ಯಗಳನ್ನು ನಿರ್ವಹಿಸುವುದು
2	ಶ್ರೀ ಸುರೇಶ, ಕಾಜಗಾರ್, ಮೋ.ವಾ.ನಿ	ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳನುಸಾರ ಸಾರಿಗೆ ವಾಹನಗಳ ನೋಂದಣಿ ನವೀಕರಣ ಹಾಗೂ ಅರ್ಹತಾ ಪತ್ರ ನವೀಕರಣಕ್ಕೆ ಸಂಬಂಧಿಸಿದಂತೆ ವಾಹನವನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡುವುದು ಮತ್ತು ಅಭ್ಯರ್ಥಿಗಳನ್ನು ಪರೀಕ್ಷಿಸಿ ನಿರ್ವಾಹಕ, ಕಲಿಕಾ ಹಾಗೂ ಚಾಲನಾ ಅನುಜ್ಞಾ ಪ್ರಮಾಣ ಪತ್ರಗಳ ಪರೀಕ್ಷೆಗೆ ಒಳಪಡಿಸುವುದು, ಸಾರ್ವಜನಿಕರ

		ಬೇಡಿಕೆಗಳನ್ನು ಪೂರೈಸುವುದು. ವಾಹನಗಳ ಪ್ರವರ್ತನ ತಪಾಸಣೆ, ಅಪಘಾತ ವಾಹನಗಳ ವೀಕ್ಷಣೆ, ಬಾಕಿ ತೆರಿಗೆವಸೂಲಿ ಸೇರಿದಂತೆ ಇನ್ನಾವುದೇ ಮೇಲಾಧಿಕಾರಿಗಳ ಆದೇಶದಂತೆ ಕಾರ್ಯನಿರ್ವಹಿಸುವುದು. ಜಿಲ್ಲಾಡಳಿತದಿಂದ ನೀಡಿದ ಅಧಿಗ್ರಹಣ ಅದೇಶಗಳನ್ನು ಜಾರಿ ಮಾಡುವುದು, ಮಾನ್ಯ ಅಪರ ಸಾರಿಗೆ ಆಯುಕ್ತರ ಆದೇಶದನುಸಾರವಾಗಿ ಹುಮನಾಬಾದ ತನಿಖಾ ಠಾಣೆಯಲ್ಲಿ ಕಾರ್ಯನಿರ್ವಹಿಸುವುದು.
--	--	---

ಕ್ರ.ಸಂ.	ನೌಕರರ ಹೆಸರು ಮತ್ತು ಪದನಾಮ	ಕೆಲಸದ ಹಂಚಿಕೆ
1.	ಶ್ರೀಮತಿ ವಿಜಯಲಕ್ಷ್ಮೀ, ಅಧೀಕ್ಷಕರು	ಕಛೇರಿ ಅಧೀಕ್ಷಕರ ಕೆಲಸ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ, ಖಜಾನೆ ವಿಭಾಗ ಮೇಲುಸ್ತುವಾರಿ, ಸಮಗ್ರ ಎಲ್ಲಾ ವಿಭಾಗಗಳ ಮೇಲುಸ್ತುವಾರಿ, ಮುಖ್ಯ ದಾಸ್ತಾನುಗಳು, ಮಾಹಿತಿ ಹಕ್ಕು, ಮೇಲಧಿಕಾರಿಗಳ ತಪಾಸಣಾ ವರದಿ ನಿರ್ವಹಣೆ, ಗಣಕೀಕರಣ ಸೂಪರ್‌ವೈಸರ್, ಸುತ್ತೋಲೆಗಳ ನಿರ್ವಹಣೆ, ರಸ್ತೆ ಸುರಕ್ಷತೆ, ಸಾರಿಗೆ ಅಧಾಲತ್, ಮಾಸಿಕ ವರದಿ/ ಸಭೆಗಳ ವರದಿ ಸಿದ್ಧಪಡಿಸುವಿಕೆ, ತಾತ್ಕಾಲಿಕ ನೋಂದಣಿ
2.	ಶ್ರೀ ಪ್ರಫುಲ ಕುಮಾರ್, ಪ್ರ.ದ.ಸ.	ಖಜಾನೆ ವಿಭಾಗದ ಎಲ್ಲಾ ಕೆಲಸ ನಿರ್ವಹಣೆ, ಕಲಿಕಾ ಚಾಲನಾ ಪತ್ರ, ರಿಕ್ವಿರಿಟ್‌ನ, ಕಾಲಕಾಲಕ್ಕೆ ಸಪ್ರಾಸಾಲ ರವರು ನೀಡುವ ನಿರ್ದೇಶನಗಳ ನಿರ್ವಹಣೆ
3.	ಶ್ರೀ ಮಹದೇವಪ್ಪ, ದ್ವಿ.ದ.ಸ. (ನಿಯೋಜನೆ ಮೇರೆಗೆ)	ಸಿಬ್ಬಂದಿ ವಿಭಾಗ-1 ಪತ್ರ ವ್ಯವಹಾರ, ಚಾಲನಾ ಅನುಜ್ಞಾ ಪತ್ರ/ ನವೀಕರಣ/ ದ್ವಿಪ್ರತಿ, ಇಡಿಎಲ್, ಸಿ.ಎಲ್, ಆರ್.ಸಿ.ಎಲ್. ಎಲ್.ಎಂ.ವಿ./ ಟ್ರಾಕ್ಟರ್ ಹೊಸ ನೋಂದಣಿ ವಾಹನಗಳ ಎಲ್ಲಾ ಕಾರ್ಯಗಳು, ಹೊರವಲಯ/ ಹೊರರಾಜ್ಯ ಸಾರಿಗೆತರ ವಾಹನಗಳು, ರೆಮಿಟನ್ಸ್ ಕೆಲಸ, ಆರ್.ಟಿ.ಎ., ಅನುಪಯುಕ್ತ ವಿಭಾಗ, ಕಾಲಕಾಲಕ್ಕೆ ಸಪ್ರಾಸಾಲ ರವರು ನೀಡುವ ನಿರ್ದೇಶನಗಳ ನಿರ್ವಹಣೆ
4.	ಶ್ರೀ ಮುರಹರಿ, ದ್ವಿ.ದ.ಸ.	ನಿಯೋಜನೆ ಮೇರೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಬೀದರ
5.	ಶ್ರೀ ಸಿದ್ದಲಿಂಗಪ್ಪ, ಬೆರಳಚ್ಚುಗಾರ	ಕಛೇರಿಯ ಎಲ್ಲಾ ಬೆರಳಚ್ಚು ಕೆಲಸ, ಆವಕ-ಜಾವಕ, ದ್ವಿಚಕ್ರ ವಾಹನಗಳ ಹೊಸ ನೋಂದಣಿ, ಗೃಹ ವಲಯ, ಹೊರವಲಯ/ ಹೊರರಾಜ್ಯ ಎಲ್ಲಾ ಕಾರ್ಯಗಳು, ಖಜಾನೆ ವಿಭಾಗಕ್ಕೆ ಹಣವನ್ನು ಇಡಲು, ಸಾರಿಗೆ ವಿಭಾಗದ ಎಲ್ಲಾ ಕೆಲಸಗಳ ನಿರ್ವಹಣೆ, ಸಿಬ್ಬಂದಿ-2 ವಿಭಾಗ, ಬಿಲ್ಲುಗಳ ನಿರ್ವಹಣೆ ಇತ್ಯಾದಿ, ಡಿ.ಎಸ್.ಎ., ಕಾಲಕಾಲಕ್ಕೆ ಸಪ್ರಾಸಾಲ ರವರು ನೀಡುವ ನಿರ್ದೇಶನಗಳ ನಿರ್ವಹಣೆ

**10. 4(1) (ಬಿ) 10. ಅದರ ವಿ. ನಿಯಮಗಳಲ್ಲಿ ಉಪ ಸಂಧಿಸಿರುವಂತೆ ಪರಿಹಾರದ ವ್ಯವಸ್ಥೆಯೂ ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರ ಮತ್ತು ನೌಕರರು ಪಡೆಯುವ ತಿಂಗಳ ಗೌರವಧನ**

ಕ್ರ. ಸಂ	ಹೆಸರು ಮತ್ತು ಹುದ್ದೆ ಶ್ರೀಯುಕ್ತ/ಶ್ರೀಮತಿ	ವೇತನ ಶ್ರೇಣಿ	ವೇತನ



1	ಸಪ್ತಾಸಾಅ (ಖಾಲಿ)	-	-
2	ಹಿ.ಮೋ.ವಾ.ನಿ (ಖಾಲಿ)	-	-
3	ಶ್ರೀ ಸುರೇಶ ಕಾಜಗಾರ್ ಮೋ.ವಾ.ನಿ	17650 - 32000	22200
4	ಶ್ರೀಮತಿ ವಿಜಯಲಕ್ಷ್ಮೀ, ಅಧೀಕ್ಷಕರು	20000 - 36300	31200
5	ಶ್ರೀ ಪ್ರಫುಲ ಕುಮಾರ್, ಪ್ರದಸ	14550 - 26700	23400
6	ಶ್ರೀ ಮುರಹರಿ, ದ್ವೀದಸ	11600 - 21000	12500
7	ಶ್ರೀ ಸಿದ್ದಲಿಂಗಪ್ಪ, ಬೆರಳಚ್ಚುಗಾರರು	11600 - 21000	12500
8	ಶ್ರೀ ಅಬ್ದುಲ್ ರಶೀದ್, ವಾಹನ ಚಾಲಕ	14550-26700	19000
9	ಖಜಾನೆ ರಕ್ಷಕ (ಖಾಲಿ)	-	-
10	ಗ್ರೂಪ್ "ಡಿ" (ಖಾಲಿ)	-	-

ಸೂಚನೆ :- ಹಿ.ಮೋ.ವಾ.ನಿ - ಹಿರಿಯ ಮೋಟಾರು ವಾಹನ ನಿರೀಕ್ಷಕರು,

ಮೋ.ವಾ.ನಿ - ಮೋಟಾರು ವಾಹನ ನಿರೀಕ್ಷಕರು,

ಪ್ರ.ದ.ಸ - ಪ್ರಥಮ ದರ್ಜೆ ಸಹಾಯಕ,

ದ್ವೀದ.ಸ - ದ್ವಿತೀಯ ದರ್ಜೆ ಸಹಾಯಕ.

11. 4(1) ಬಿ 11. ಎಲ್ಲಾ ಯೋಜನೆಗಳ ವಿವರಗಳನ್ನು ಸೂಚಿಸುವ ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿ: ಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದ ಆಯವ್ಯಯ.

**ಅನುದಾನ ಬಿಡುಗಡೆ 2017-18**

**2041-00-101-0-01 ಯೋಜನೇತರ**

ಲೆಕ್ಕ ಶೀರ್ಷಿಕೆ	ಅನುದಾನ ಬಿಡುಗಡೆ	ಖರ್ಚಿನ ಬಾಬು	ಉಳಿದ ಹಣ
ಪ್ರವಾಸ ಭತ್ಯೆ 041	-	-	-

ಕಛೇರಿ ವೆಚ್ಚಗಳು 051	6,00,000	4,76,077	1,23,923
ಕಟ್ಟಡ ಬಾಡಿಗೆ ಮತ್ತು ವಿದ್ಯುತ್ ವೆಚ್ಚ 071	7,00,000	5,20,355	1,79,645
ಇಂಧನ ವೆಚ್ಚ 195	2,50,000	1,63,662	86,338

**2041-00-102-0-03**

ಲೆಕ್ಕ ಶೀರ್ಷಿಕೆ	ಅನುದಾನ ಬಿಡುಗಡೆ	ಖರ್ಚಿನ ಬಾಬು	ಉಳಿದ ಹಣ
ಕಛೇರಿ ವೆಚ್ಚಗಳು 59	1,80,000	64,050	1,15,950

**12. 4(1) ಬಿ 12. ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡು, ಸಹಾಯಧನ ಕಾರ್ಯಕ್ರಮಗಳ ಜಾರಿಯ ವಿಧಾನವಜು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳು:**

ಸಾರಿಗೆ ಇಲಾಖೆಯ ನಿರ್ದೇಶನದ ಮೇರೆಗೆ ಕಛೇರಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯೋಜನೆಯಲ್ಲಿ ಈ ಕಛೇರಿಗೆ 2017-18 ನೇ ಸಾಲಿನಲ್ಲಿ ಯಾವುದೇ ಅಭ್ಯರ್ಥಿಗಳಿಗೆ ವಿವಿಧ ವರ್ಗದ ವಾಹನಗಳ ಚಾಲನಾ ತರಬೇತಿ ಕುರಿತು ಗುರಿ ನಿಗದಿಪಡಿಸಿರುವುದಿಲ್ಲ.

**13. 4 (1) (ಬಿ) 13. ಅದು ನೀಡಿರುವ ರಿಯಾಯಿತಿಗಳನ್ನು ಅನುಮತಿ ಪತ್ರಗಳನ್ನು ಅಥವಾ ಅಧಿಕಾರ ಪತ್ರಗಳನ್ನು ಪಡೆಯುವವರ ವಿವರಗಳು:**

ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಪ್ರಕಾರ ಅಂಗವಿಕಲರ ವಾಹನಗಳಿಗೆ ತೆರಿಗೆ ವಿನಾಯಿತಿ ಮತ್ತು ಕರ್ನಾಟಕ ಮೋಟಾರು ವಾಹನ ನಿಯಮ 1989ರ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಹದಾರಿಯ ಶುಲ್ಕದಲ್ಲಿ ಅರ್ಧದಷ್ಟು ರಿಯಾಯಿತಿ ನೀಡಲಾಗಿದೆ.

14. 4(1) (ಬಿ) 14. ಅದರ ಬಳಿ ಲಭ್ಯವಿರುವ ಅಥವಾ ಅದು ಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ ಮಾಹಿತಿಗೆ ಸಂಬಂಧಿಸಿದ ವಿವರಗಳು:

ಕಛೇರಿಯಲ್ಲಿ ಸಂಪೂರ್ಣ ಗಣಕೀಕರಣ ಕಾರ್ಯವು ಅನುಷ್ಠಾನಗೊಂಡಿರುತ್ತದೆ.

ಕಛೇರಿ ಸಮಯ:-

ಸೋಮವಾರ ದಿಂದ ಶನಿವಾರದವರೆಗೆ - 10-00 ರಿಂದ 5-30 ರ ವರೆಗೆ

ಹಣ ಪಾವತಿಸುವ ಸಮಯ :-

ಸೋಮವಾರದಿಂದ ಶುಕ್ರವಾರದ ವರೆಗೆ - 10-00 ರಿಂದ 2-30 ರ ವರೆಗೆ

ಶನಿವಾರ - 10-00 ರಿಂದ 12-30 ರ ವರೆಗೆ

ಬೇಸಿಗೆ ಕಾಲದಲ್ಲಿ (ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ)

ಕಛೇರಿ ಸಮಯ:-

ಸೋಮವಾರ ದಿಂದ ಶನಿವಾರದ ವರೆಗೆ - ಬೆಳಿಗ್ಗೆ 8-00 ರಿಂದ 1-30 ರ ವರೆಗೆ

ಹಣ ಪಾವತಿಸುವ ಸಮಯ:-

ಸೋಮವಾರದಿಂದ ಶುಕ್ರವಾರದವರೆಗೆ - ಬೆಳಿಗ್ಗೆ 8-00 ರಿಂದ 12-30 ರ ವರೆಗೆ

ಶನಿವಾರ - ಬೆಳಿಗ್ಗೆ 8-00 ರಿಂದ 10-30 ರ ವರೆಗೆ

ಸಾರ್ವಜನಿಕರ ಉಪಯೋಗಕ್ಕಾಗಿ ಗ್ರಂಥಾಲಯ ಅಥವಾ ವಾಚನಾಲಯ ಈವರೆಗೆ

ಸೌಲಭ್ಯ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಧಿಕಾರಿ / ಅಧೀಕ್ಷಕರುಗಳನ್ನು ಸಂಪರ್ಕಿಸಬಹುದು

4(1) (ಬಿ) 16. ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳು

1. ಶ್ರೀ ಕೆ.ಟಿ. ವಿಶ್ವನಾಥ  
ಪ್ರಭಾರಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಭಾಲ್ಕಿ, ಜಿ|| ಬೀದರ್.
2. ಸಹಾಯಕ ಸಾರ್ವಜನಿಕ  
ಮಾಹಿತಿ ಅಧಿಕಾರಿ : ಶ್ರೀಮತಿ ವಿಜಯಲಕ್ಷ್ಮಿ, ಅಧೀಕ್ಷಕರು, ಸಹಾಯಕ  
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಭಾಲ್ಕಿ,  
ಜಿ::ಬೀದರ್.
  - 1) ಮೇಲ್ಮನವಿ ಪ್ರಾದಿಕಾರ: ಶ್ರೀ ಪುರುಷೋತ್ತಮ್,  
ಜಂಟಿ ಸಾರಿಗೆ ಆಯುಕ್ತರು,  
ಕಲಬುರಗಿ ವಿಭಾಗ, ಸೇಡಂ ರಸ್ತೆ, ಕಲಬುರಗಿ.  
ದೂ. ಸಂ. 08472 284005

4(1) (ಬಿ) 17. ನಿಯಮಿಸಬಹುದಾದಂತಹ ಇತರೆ ಮಾಹಿತಿಯನ್ನು ಪ್ರಕಟಿಸತಕ್ಕದ್ದು.

- 1) ಈ ಕಛೇರಿಗೆ 2017-18 ನೇ ಸಾಲಿನ 1150 ಲಕ್ಷ ರಾಜಸ್ವ ಗುರಿ ನೀಡಿದ್ದು, ದಿನಾಂಕ: 31-12-2017 ಕ್ಕೆ 9,91,39,734/- ಸಂಗ್ರಹಣೆ ಮಾಡಿ ಪ್ರತಿಶತ 114.95% ಗುರಿ ಸಾಧಿಸಲಾಗಿದೆ.
- 2) ಕಛೇರಿಯು ಗಣಕೀಕರಣಗೊಂಡಿದ್ದು ಸಾರ್ವಜನಿಕರಿಗೆ ವಾಹನ ದಾಖಲಾತಿಗಳನ್ನು ಸುರಕ್ಷಿತವಾಗಿ ಹಾಗೂ ಸುಲಭವಾಗಿ ಇರಿಸಿಕೊಳ್ಳಲು ಇಲಾಖಾವತಿಯಿಂದ ಕಛೇರಿಯಲ್ಲಿ

ಚಾಲನಾ ಅನುಜ್ಞಾ ಪತ್ರಗಳ ಹಾಗೂ ಸಾರಿಗೆತರ ನೊಂದಣಿಯ ವಿವರಗಳನ್ನು ಒಳಗೊಂಡಂತೆ Smart Card ಗಳನ್ನು ಅಂಚೆಯ ಮುಖಾಂತರ ನೇರವಾಗಿ ಅರ್ಜಿದಾರರಿಗೆ / ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ.

3) ಈ ಕಛೇರಿಯು ಭಾಲ್ಕಿ ಹಾಗೂ ಹುಮನಾಬಾದ ತಾಲ್ಲೂಕು ವ್ಯಾಪ್ತಿಗೆ ಮಾತ್ರ ಒಳಪಟ್ಟಿರುತ್ತದೆ.

ಸ್ಥಳ: ಭಾಲ್ಕಿ

ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ  
ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು,

ಭಾಲ್ಕಿ.

ಕರ್ನಾಟಕ ಸರ್ಕಾರ

ಸಾರಿಗೆ ಇಲಾಖೆ

ಸಂ:ಸಪ್ರಾಸಾಕ/ಭಾ/ಮಾಹ/2017-18

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಬೀದರ,  
ದಿನಾಂಕ:20-01-2018.

ಇವರಿಗೆ,

ಮಾನ್ಯ ಸಾರಿಗೆ ಆಯುಕ್ತರು,

ಬೆಂಗಳೂರು.

ಮಾನ್ಯರೆ,

ವಿಷಯ: ಕರ್ನಾಟಕ ಮಾಹಿತಿಹಕ್ಕು ಅಧಿನಿಯಮ-2005ರ ನಿಯಮ  
4(1)ಎ ಮತ್ತು 4(1)ಬಿ ಪ್ರಕಾರ ದಿನಾಂಕ:-31-12-2017  
ರವರೆಗೆ ಪ್ರಕಟಿಸುವ ಮಾಹಿತಿ ಕುರಿತು.

\*\*\*\*\*

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮಾಹಿತಿ ಹಕ್ಕು ಅಧಿನಿಯಮ-2005  
ರ ನಿಯಮ 4(1)ಎ ಮತ್ತು 4(1)ಬಿ ಪ್ರಕಾರ ದಿನಾಂಕ:31-12-2017ರ ವರೆಗೆ ಪ್ರಕಟಿಸುವ  
ಕುರಿತು ಮಾಹಿತಿಯ ಸಾಫ್ಟ್ ಮತ್ತು ಹಾರ್ಡ್ ಕಾಪಿಯನ್ನು ಈ ಪತ್ರದ ಮೂಲಕ ಲಗತ್ತಿಸಿ  
ಸಲ್ಲಿಸಲಾಗಿದೆ.

ಅಡಕ:

1 ಸಿ.ಡಿ

2 ಹಾರ್ಡ್ ಕಾಪಿ

ತಮ್ಮ ವಿಶ್ವಾಸಿ

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ.

ಭಾಲ್ಕಿ.